

SHARE YOUR EXPERIENCE

ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ

OFFICE USE

IP No.:

OP No.:



SRI DHARMASTHALA MANJUNATHESHWARA HOSPITAL, UJIRE

ಒಳರೋಗಿ ಅನಿಸಿಕೆ ಪತ್ರ / IN PATIENT FEED BACK FORM

ರೋಗಿಯ ಹೆಸರು ಮತ್ತು ವಿಳಾಸ ಶ್ರೀಮತಿ ಸೋಮಲಕ್ಷ್ಮಿ ಬಿ.ಬಿ. ರೇಖಣ್ಣಿ, 2580 ಗಡಿ, ಸೀಲಾಸೀ  
Patient Name and Address

ದೂರವಾಣಿ ಸಂಖ್ಯೆ/Phone Number: [Redacted] ದಾಖಲಾದ ದಿನಾಂಕ/Admission Date 08/04/2022

ಎಸ್.ಡಿ.ಎಂ. ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆರೋಚನೆ/ಅಭಿಪ್ರಾಯಗಳು ನಮಗೆ ಉತ್ಕೃಷ್ಟ ಆರೋಗ್ಯ ಸೇವೆ ನೀಡಲು ಸಹಾಯವಾಗುತ್ತವೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯಕ ಸೇವೆಯ ಬಗ್ಗೆ  
Consultation Doctors Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಿಸಿ:

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಆನುಕೂಲ  
Relief from the treatment given to the disease  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಿಸಿ:

ತುರ್ತು/ಅಪಘಾತ  
Emergency/Casualty  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಿಸಿ:

ದಾದಿಯರ ಸೇವೆಯ ಬಗ್ಗೆ  
Nursing Care Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಿಸಿ:

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ  
Operation Theatre Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಿಸಿ:

ಹೆರಿಗೆ ವಿಭಾಗದ ಸೇವೆ  
Labour Theatre Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಿಸಿ:

ಆಯಾಕಳ ಸೇವೆಯ ಬಗ್ಗೆ  
House Keeping Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಿಸಿ:

ಇನ್‌ಶೂರೆನ್ಸ್ ವಿಭಾಗದ ಸೇವೆ  
Insurance Department Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಿಸಿ:

ಸ್ವಾಗತ ಕೇಂದ್ರದ ಸೇವೆ  
Reception Counter Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಿಸಿ:

ಸಾರ್ವಜನಿಕ ಸಂಪರ್ಕ ಅಧಿಕಾರಿ  
Public Relationship Officer  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please Describe/ವಿವರಿಸಿ:

ಔಷಧ ವಿಭಾಗದ ಸೇವೆ  
Pharmacy Service  
ಅತ್ಯುತ್ತಮ  ಉತ್ತಮ  ತೃಪ್ತಿಕರ  ಕನಿಷ್ಠ   
Excellent Good Satisfied Poor

Please describe/ವಿವರಿಸಿ:

ರಕ್ತ/ಮಲ/ಮೂತ್ರ ಪರೀಕ್ಷಾ ಕೇಂದ್ರದ ಸೇವೆ

Laboratory Service

Please describe/ವಿವರಿಸಿ:

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

ಸ್ಯಾನಿಂಗ್ ಸೇವೆ

USG Service

Please describe/ವಿವರಿಸಿ:

ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	--------------------------	---------------	--------------------------	-----------------------	--------------------------	----------------	--------------------------

ಎಕ್ಸ್-ರೇ ವಿಭಾಗದ ಸೇವೆ

X-Ray Service

Please describe/ವಿವರಿಸಿ:

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

ಸಿ.ಟಿ ಸ್ಯಾನಿಂಗ್ ಸೇವೆ

C.T Scanning Service

Please describe/ವಿವರಿಸಿ:

ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	--------------------------	---------------	--------------------------	-----------------------	--------------------------	----------------	--------------------------

ಇ.ಸಿ.ಬಿ ವಿಭಾಗದ ಸೇವೆ

ECG Service

Please describe/ವಿವರಿಸಿ:

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

ಭೌತಚಿಕಿತ್ಸಾ ವಿಭಾಗದ ಸೇವೆ

Physiotherapy Service

Please describe/ವಿವರಿಸಿ:

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

ಒಟ್ಟಾರೆ ಅನುಭವ

Overall Experience

Please describe/ವಿವರಿಸಿ:

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

ಇತರ ಸೇವೆಗಳ ಬಗ್ಗೆ /Other Services

ಕುಡಿಯುವ ನೀರು/Drinking Water

Please describe/ವಿವರಿಸಿ:

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

Fan, AC, Lights, Water Facilities

ಫ್ಯಾನ್, ಎ.ಸಿ, ಲೈಟ್ಸ್, ವ್ಯವಸ್ಥೆ

Please describe/ವಿವರಿಸಿ:

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

ಕುಚಿತ್ತ/Cleanliness

Please describe/ವಿವರಿಸಿ:

ಅತ್ಯುತ್ತಮ Excellent	<input checked="" type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	-------------------------------------	---------------	--------------------------	-----------------------	--------------------------	----------------	--------------------------

ಕ್ಯಾಂಟೀನ್/Canteen

Please describe/ವಿವರಿಸಿ:

ಅತ್ಯುತ್ತಮ Excellent	<input type="checkbox"/>	ಉತ್ತಮ Good	<input checked="" type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	--------------------------	---------------	-------------------------------------	-----------------------	--------------------------	----------------	--------------------------

ಆಂಬ್ಯುಲೆನ್ಸ್/Ambulance

Please describe/ವಿವರಿಸಿ:

ಅತ್ಯುತ್ತಮ Excellent	<input type="checkbox"/>	ಉತ್ತಮ Good	<input type="checkbox"/>	ತೃಪ್ತಿಕರ Satisfied	<input type="checkbox"/>	ಕನಿಷ್ಠ Poor	<input type="checkbox"/>
------------------------	--------------------------	---------------	--------------------------	-----------------------	--------------------------	----------------	--------------------------

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ : All staff

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ : All staff

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggetions (If any) :

ನಿಮ್ಮ ಸ್ನೇಹಿತರು ಮತ್ತು ಕುಟುಂಬವರಿಗೆ ನಮ್ಮ ಆಸ್ಪತ್ರೆಯನ್ನು ಶಿವಾರಾತ್ರಿ ಮಾರಾಟಮಾಡಿ We you recommend our hospital to your friends and family  Yes/ಹೌದು  No/ಇಲ್ಲ

ಅನುಕಂಪನೆ Comments **Awesome service, Thankyou all.**

ಅನುಕಂಪನೆ/ಪ್ರತಿಕ್ರಿಯೆಗಳನ್ನು ನೀಡಿದವರು Feedback Submitted by  Patient/ರೋಗಿ  Patient Relative /ರೋಗಿ ಸಂಬಂಧಿ  Staff /ಸಿಬ್ಬಂದಿ

Signature *[Handwritten Signature]*